

## ಸುಮಾರು ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ

ವಣಮರದ ಗಳಿ

ಗದ್ಯಪಾಠ-01 ಅ ರಾ ಮಿಶ್ರ

1. ಗಿಳಿಯು ಪರಹಿತಾಕಾಂಕ್ಷೆ ಎನಿಸಿಕೊಂಡಿದ್ದು ಹೇಗೆ ವಿವರಿಸಿ?

ಗಿಳಿಯು ಮರವು ಒಣಗಿ ಹೊದರು ಆಶ್ರಯವನ್ನು ತೋರೆದು ಹೋಗಲಿಲ್ಲ. ಜೊತೆಯಲ್ಲಿ ಇದ್ದ ಒಳ್ಳೆಯ ದಿನ ಬರಲೆ ಎಂದು ಹಾರ್ಸೆಸ್ತೊಡಗಿತು. ಅದರ ತತ್ವನಿಷ್ಟೆಯನ್ನು ಮೆಚ್ಚಿಕೊಂಡು ಇಂದ್ರನು “ಏನಾದರು ವರವನ್ನು ಕೇಳು” ಎಂದಾಗ ಮರವು ಮೊದಲಿನಂತೆ ಫಲಮುಷ್ಟಿದಿಂದ ಹಸಿರಿನಿಂದ ಕೂಡಿ ನೇರಳು ಕೊಡುವಂತೆ ದಯಪಾಲಿಸು ಎಂದು ಕೇಳಿತು. ನನಗೆ ಮರದ ಈಗಿನ ಸ್ಥಿತಿಯನ್ನು ನೋಡಲು ಆಗುವುದಿಲ್ಲ ಎಂದಿತು ಗಿಳಿಯು ಎಂಥ ಜನ್ಮವನ್ನು ಬಯಸಿದರು ಎಂಥ ಭೋಗವನ್ನು ಬಯಸಿದ್ದರೂ ಇಂದ್ರನು ಕೊಡಲು ಸಿದ್ಧನಾಗಿದ್ದ ಆದರೆ ಗಿಳಿ ಕೇಳಿದ ವರವು ಸ್ವಾಧ್ಯಾರಹಿತವಾಗಿತ್ತು ಅದರ ನಡತೆ ಲೋಕವರ್ತನೆಗೆ ವಿರುದ್ಧವಿರುವುದರಿಂದ ಗಿಳಿ ಪರಹಿತಕಾಂಕ್ಷೆ ಎನಿಸಿಕೊಂಡಿದೆ.

2. ಗಿಳಿಯು ವರ್ತನೆಯಿಂದ ಮಾನವನು ಕಲಿಯಬೇಕಾದ ಗುಣವೇನು?

ಗಿಳಿಯ ವರ್ತನರಿಯು ನಮಗೆ ಕೃತಜ್ಞತೆಯನ್ನು ಕಲಿಸುತ್ತದೆ. ಕಷ್ಟದಲ್ಲಿರುವವರಿಗೆ ಜೊತೆಯಾಗಿದ್ದು ಅದನ್ನು ಪರಿಹರಿಸಬೇಕು ಸ್ವಾಧ್ಯಾವನ್ನು ಬಿಡಬೇಕು. ಬೇರೆಯವರ ಒಳಿತನ್ನು ಬಯಸುವುದು ಮಾನವನ ಕರ್ತವ್ಯ. ಅದರಿಂದ ನಮ್ಮ ಜೀವನದಲ್ಲಿ ಸುಖ ಸಂತೋಷಗಳು ಬರುತ್ತವೆ. ಎಂಬುದನ್ನು ತಿಳಿಯಬಹುದು ಸುಖ ಸಂಪತ್ತಿನ ಕಾಲದಲ್ಲಿ ಜೋತೆಯಲ್ಲಿದ್ದವರು ಕಷ್ಟಕಾಲದಲ್ಲೂ ಕೂಡ ಅವರ ಜೋತೆಗೆ ಇದ್ದ ಉಪಕಾರ ಸ್ವರಂತೆಯನ್ನು ಮಾಡಬೇಕು. ಎಂಬ ಗುಣಗಳನ್ನು ಗಿಳಿಯ ವರ್ತನೆಯಿಂದ ಮಾನವನು ಕಲಿಯಬೇಕು.

ಅಸಿ-ಮಸಿ-ಕ್ರಷ್ಣ

ಗದ್ಯಪಾಠ-02 ಶ್ರೀ.ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಗಳು

1. ದೇಶದ ಬಜೆಟ್‌ನಲ್ಲಿ ರಕ್ಷಣಾ ಇಲಾಖೆಗೆ ಹೆಚ್ಚಿನ ಹಣವನ್ನು ಏಕ ಮೀಸಲಾಗಿದ್ದುತ್ತದೆ?

ದೇಶದಲ್ಲಿ ಸೈನಿಕರ ಪಾತ್ರ ಹಿರಿದಾಗಿರುತ್ತದೆ. ಏಕಂದರೆ ಅವರು ತಮ್ಮ ತಾಯ್ಯಾಜಿಗಾಗಿ ದೂರದಲ್ಲಿ ಗಡಿಕಾಯುತ್ತಾರೆ. ದಾಳಿ ಮಾಡಿದರೆ ಅಥವಾ ಮಾಡುವರೆನೋ ಎನ್ನುವ ಸಂದರ್ಭದಲ್ಲಿ ದಾಳಿಗೆ ಧೃತಿಗೆಡದೆ ಹಗಲು ರಾತ್ರಿ ಗಡಿ ಕಾಯುವ ಕಾಯಕವನ್ನು ಮಳೆ ಚಳಿಯೆನ್ನದೆ ಎಷ್ಟೇ ಬಿಸಿಲಿದ್ದರೂ ಕಷ್ಟ ಬಂದರೂ ಧೈರ್ಯದಿಂದ ಎದುರಿಸುತ್ತಾರೆ. ಸೈನಿಕ ಬಲ ಇದ್ದಾಗ ಮಾತ್ರ ರಕ್ಷಣೆ ಸಾಧ್ಯ. ಇಲ್ಲದಿದ್ದರೆ ಬೇರೆ ದೇಶದವರು ಸುಲಭವಾಗಿ ನಮ್ಮ ದೇಶಕ್ಕೆ ನುಗ್ಗಿ ನಮ್ಮ ಮೇಲೆ ದರಾಕ್ರಮ ಮಾಡಿ ಯುದ್ಧದಿಂದ ನಮ್ಮನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಸಿಕೊಳ್ಳಬಹುದು. ಆದ್ದರಿಂದ ದೇಶದ ರಕ್ಷಣೆಗೆ ಸೈನಿಕರು ಅಗತ್ಯ, ಸೈನಿಕರು ಪ್ರಬಲರಿದ್ದಾಗ ಮಾತ್ರ ದೇಶವನ್ನು ರಕ್ಷಿಸಿಕೊಳ್ಳಲು ಸಾಧ್ಯ. ದೇಶದಲ್ಲಿ ಸೈನ್ಯವನ್ನು ಮೂರು ವಿಭಾಗಗಳಾಗಿ ಭೂಸೇನೆ, ವಾಯುಸೇನೆ, ಜಲಸೇನೆಯಾಗಿ ವಿಭಾಗಿಸಿ ಎಷ್ಟೇ ವಿಚಾರದರು ಚಿಂತೆ ಇಲ್ಲ ಎಂದು ನಮ್ಮ ದೇಶವನ್ನು ಕಾಪಾಡುವುದು ನಮ್ಮ ಧರ್ಮ ಎಂದು ತಿಳಿದು ಮಿಸಲಾಗಿದುತ್ತಾರೆ.

2. ದೇಶದ ಪ್ರಗತಿಯಲ್ಲಿ ಸಾಹಿತ್ಯಗಳ ಪಾತ್ರವೇನು?

ಅಸಿಯ ನಂತರ ಮಸಿಯ ಪ್ರಾಮುಖ್ಯತೆ ಬಗ್ಗೆ ಅಂದರೆ ಸಾಹಿತ್ಯದ ಬಗ್ಗೆ ವಿವರಿಸುವುದೇನೇಂದರೆ ಅಸಿಗಿಂತ ಮಸಿ ಮುಖ್ಯವಾಗಿದೆ ಸಾಹಿತ್ಯದ ರಚನೆಯಿಂದ ಉನ್ನತಿ ಸಾಧಿಸಬಹುದಾಗಿದೆ. ಲೇಖಕರು ‘ಪೆನ್ನ ವಿಡ್ಗಳ್ಳಿಂತ ಹರಿತ’ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಏಕಂದರೆ ವಿಡ್ಗಳ್ಳಿಂದ ಸಾಧಿಸಾಲಗದಿದ್ದನ್ನು ಪೆನ್ನಿನ ಮೂಲಕ ಸಾಧಿಸಬಹುದು ಉದಾಹರಣೆಗೆ ಒಂದು ಲೇಖನದಿಂದ ಆ ರಾಜ್ಯ ಅಥವಾ ದೇಶದ ಸರ್ಕಾರವನ್ನು ಉರುಳಿಸಿ ಮುಂದೊಂದು ದಿನ ಹೊಸ ಸರ್ಕಾರವನ್ನೇ ರಚಿಸಬಹುದು ಅಂಥಹ ಎಷ್ಟೋಂದು ಉದಾ: ದಿನನಿತ್ಯ ಪತ್ರಿಕೆಗಳಲ್ಲಿ ಕಾಣಬಹುದು ಇದರಭ್ರ ಬರವಣಿಗೆ ಎಷ್ಟೋಂದು ಪರಿಣಾಮಕಾರಿ ಎಂದು ಬಿಂಬಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಲ್ಲಿಯವರೆಗೆ ಸಾಹಿತ್ಯಗಳಿಗೆ ನಮ್ಮ ನಾಡಿನಲ್ಲಿ ಅಪಾರ ಗೌರವವಿದೆ. ಈ ಗೌರವಿರುವುದು ಅವರ ಸಾಹಿತ್ಯದ ಸತ್ಯದಿಂದಾಗಿ ಅಭಿವೃದ್ಧಿಯ ಮೆಟ್ಟಿಲು ಯಾಳಿಯಲು ಸಾಧ್ಯ. ಬದುಕಿಗೆ ಶಿವಶರಣ ಬಸವಾದಿಗಳ ವಚನಗಳನ್ನು ದಾಸ ಕರ್ತವ್ಯನೆಗಳು ಇಂದಿಗೂ ಪ್ರಸ್ತುತ ಅವರು ಬರೆದಿರುವ ಸಾಹಿತ್ಯ ಈಗಿನವರಿಗೆ ಮುನ್ನಡಿಯಂತಾಗಿದೆ.

### 3. ಕೃಷಿ ನಾಡಿನ ಬೆನ್ನೆಲುಬು ಈ ಮಾತನ್ನು ಸಮರ್ಥಿಸಿರಿ.

ಅಸಿ ಮತ್ತು ಮಿಗಳಿಗಂತ ಮಹತ್ವಾದದ್ದು ಕೃಷಿ ಅಂದರೆ ಒಕ್ಕೆಲೆಗ ಒಕ್ಕೆದರೆ ಜಗವೇಲ್ಲಾ ಬಿಕ್ಕುವುದು ಎನ್ನುವ ಮಾತನ್ನು ಉಲ್ಲೇಖಿಸಿದ್ದಾರೆ. ಇದರ ಅರ್ಥ ಒಂದು ವೇಳೆ ಕೃಷಿಯನ್ನು ಮಾಡದೆ ಕೃಷಿಕ ಸತ್ಯಾಗ್ರಹ ಮಾಡಿಸದರೆ ನಾವು ಭಿಕ್ಕುಕರಂತಾಗುತ್ತೇವೆ. ತಿನ್ನಲು ಆಹಾರವಿಲ್ಲದೆ ನರಣತ್ತೇವೆ ಎಲ್ಲಾ ವರ್ಗದ ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಇವತ್ತು ಜಗತ್ತಿನಲ್ಲಿ ವಿಜಾಪು ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಬದುಕಲು ಸಾಧ್ಯ ಆದರೆ ಆಹಾರವಿಲ್ಲದೆ ಹೇಗೆ ಸಾಧ್ಯ ಯಾರೂ ಕೂಡ ಅಕ್ಕೆ ರಾಗಿ ಪಡೆಯಲು ಸಾಧ್ಯವಿಲ್ಲ. ನಾವು ಯಾವ ಕಾಶಾಂಕಾನೆಗಳಿಂದಲೂ ಸಹ ಉತ್ಸಾದಿಸಲು ಸಾಧ್ಯವಿಲ್ಲ. ಇದಕ್ಕೆಲ್ಲ ಭೂಮಿಯೇ ಬೇಕು. ರೈತರು ಬೆವರು ಸುರಿಸಿ ಭೂಮಿಯನ್ನು ಹದಮಾಡಿ ಬೆಳೆಯನ್ನು ಬೆಳೆಯಲೇ ಬೇಕು ಹಾಗಾದರೆ ಮಾತ್ರ ಪ್ರಗತಿ ಸಾಧ್ಯ. ಲೇಖಿಕರು ರೈತರನ್ನು ಅವರ ವೃತ್ತಿಯನ್ನು ತಮ್ಮ ಲೇಖನದಲ್ಲಿ ಸೋಗಸಾಗಿ ವರ್ಣಿಸಿದ್ದಾರೆ. ಎಲ್ಲಾ ವಿದ್ಯೆಗಳಿಗಂತ ವ್ಯವಸಾಯ ವಿದ್ಯೆಯೇ ಮೇಲು ಎನ್ನಬಹುದು.

ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ

ಗದ್ಯಪಾಠ-03

ಶ್ರೀ. ಆರೋ.ಎಂ. ಕಲ್ಲನಗೌಡ

1. ಅಂಗಹೀನತೆ ಸಾಧನೆಗೆ ಅಡ್ಡಿಯಾಗದು ಎಂಬ ಮಾತು ಪುಟ್ಟರಾಜರ ಜೀವನದಲ್ಲಿ ನೀಜವಾಗಿದೆ ಹೇಗೆ ಸಮರ್ಥಿಸಿರಿ?

ಪುಟ್ಟರಾಜರ ವಿಷಯದಲ್ಲಿ ನಿಜವಾಗಿದೆ ಇದಕ್ಕೆ ಸಾಕ್ಷಿ ಅವರ ಸಾಧನೆ ಸ್ವರೂಪಂಡಲ ಸಾರಂಗಿ, ಸಾರೋಟ, ಪಿಟೀಲು, ಹಾಮೋಣಿಯಂ, ತಬಲ ವಾದ್ಯಗಳನ್ನು ನುಡಿಸುವುದರಲ್ಲಿ ಪ್ರಾವಿಣ್ಯತೆಯನ್ನು ಪಡೆದಿದ್ದರು. ಹಿಂದುಸ್ತಾನಿ ಹಾಗೂ ಕನಾಂಟಕ ಸಂಗೀತದ ಹಾಡುಗಾರಿಕೆಯಲ್ಲಿ ಸಿದ್ಧಿಯನ್ನು ಗಳಿಸಿದರು. ಬ್ರೈಲ್ ಲಿಟಿಯನ್ನು ಕಲಿತರು. ಕನ್ನಡ, ಹಿಂದಿ, ಸಂಸ್ಕೃತದ ಪರಿಚಯವನ್ನು ಮಾಡಿಕೊಂಡರು. 60 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇದರಲ್ಲಿ ಹಲವಾರು ನಾಟಕಗಳು ಇವೆ. ಸಾರ್ವಜನಿಕ ಪತ್ರಿಕೆಗೆ ಮಾರ್ಗದರ್ಶಕರು ಆಗಿದ್ದರು. ಶ್ರೀ ಕುಮಾರೇಶ್ವರ ಎಂಬ ನಾಟ್ಯ ಸಂಘವನ್ನು ಸ್ಥಾಪಿಸಿದ್ದರು. ಶಿಕ್ಷಣ ಸಂಸ್ಥೆಗಳನ್ನು ವಿಸ್ತೃತಿಸಿದರು ಸಹಸ್ರಾರು ಬಡುಕ್ಕಳ ಜಾಳನದಾಹವನ್ನು ಹಿಂಗಿಸಿದರು. ಇವರ ಸಾಧನೆಗೆ ಸಾಕ್ಷಿ ಇವರಿಗೆ ದೊರೆತ ಪುರಸ್ಕಾರಗಳು ಇವರ ಯಾವುದೇ ಸಾಧನೆಗೂ ಇವರ ಅಂಗವಿಕಲತೆ ಅಡ್ಡಿಯನ್ನಂಟು ಮಾಡಿಲ್ಲ.

2. ಬಾಲಕ ಪುಟ್ಟಯ್ಯ ಹಾಮೋಣಿಯಂ ನುಡಿಸಿದ ಪ್ರಸಂಗ ವಿವರಿಸಿ:

ಬಾಲಕ ಪುಟ್ಟಯ್ಯನಿಗೆ ಹಾಮೋಣಿಯಂ ನುಡಿಸುವ ಆಸೆ. ಒಮ್ಮೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮಾವನ ಹಾಮೋಣಿಯಂ ಹಿಡಿದು ತಲ್ಲಿನವಾಗಿ ನುಡಿಸಲಾರಂಭಿಸಿದ ಹಾಮೋಣಿಯಂ ನಿಂದ ಹೊರಟನಾದ ಮನೆಯನ್ನು ತುಂಬಿ ಮನೆಯ ಮುಂದೆ ಹಾಯ್ದ ಹೊಸುತ್ತಿದ್ದ ಜನರೆಲ್ಲರ ಮನವನ್ನು ತುಂಬಿತು. ನಾದ ಮಾಧುರ್ಯಕ್ಕೆ ಮನಸೋತ ಜನರು ಮನೆಯ ಒಳಗೆ ಬಂದು ಹುಳಿತುಕೊಂಡರು ಹೊಲಕ್ಕೆ ಹೊಗಿದ್ದ ಬಾಲಕನ ಮಾವ ಮನೆಯ ಹೊರಗೆ, ಒಳಗೆ ಜನರ ಗುಂಪು ಕಂಡು ಆಶ್ಚರ್ಯಚಕ್ಷಿತರಾದರು. ಮನೆಯ ಒಳಗೆ ಹಾಮೋಣಿಯಂ ನುಡಿಸುತ್ತಿರುವವರು ಯೋಗಿಗಳೆ ಇರಬಹುದೆಂದು ಭಾವಿಸಿ, ಒಳಗೆ ಬಂದರು. ತಲ್ಲಿನರಾಗಿ ಹಾಮೋಣಿಯಂ ನುಡಿಸುತ್ತಿದ್ದ ಪುಟ್ಟ ಬಾಲಕನನ್ನು ಕಂಡು ನಿಬ್ಬೇರಗಾದರು.

### 3. ಮುಟ್ಟಿಯ್ಯ ಸಮಾಜಕ್ಕೆ ಮುಡುಪಾದ ಪ್ರಸಂಗವನ್ನು ವಿವರಿಸಿ:

ಪಂಚಾಕ್ಷರ ಗವಾಯಿಗಳ ಸಂಚಾರಿ ಪಾತಶಾಲೆಯ ಹೋಳಿ ಆಲೂರಿನಲ್ಲಿ ಕ್ಷಾಂಪ್ ಹಾಕಿದ್ದ ಸಂದರ್ಭದಲ್ಲಿ ತಾಯಿಯಾದ ಸಿದ್ಧಮೃಖವರು ಬೆಳೆದು ದೊಡ್ಡವನಾದ ಮುಟ್ಟರಾಜರನ್ನು ಕಾಣಲು ಬಂದರು ಸಂಗೀತದ ಸಕಲ ವಿದ್ಯೆಗಳಲ್ಲಿ ಪಾರಂಗತನಾದ ಮುದ್ದು ಮಗನನ್ನು ನೋಡಿದ ತಾಯಿಗೆ ಅಂತಃಕರ್ನ ತುಂಬಿ ಬಂತು ಪಂಚಾಕ್ಷರಿ ಗವಾಯಿಗಳ ಪಾದಕ್ಕೇರಗಿ ಸೆರಗೊಡ್ಡಿ ಮಗನನ್ನು ಕಳೆಹಿಸಿಕೊಡುಂತೆ ಬೇಡಿಕೊಂಡರು. ಗವಾಯಿಗಳು ಅವನು ಬಂದರೆ ಕರೆದುಕೊಂಡು ಹೋಗು ಎಂದು ವಾಶ್ಲ್ಯಮೂರ್ಖವಾಗಿ ಹೇಳಿದರು. ಸಿದ್ಧಮೃಖವರು ಮುಟ್ಟಿಯ್ಯನೇಡೆ ಬಂದು ಮನೆಗೆ ಬರುವಂತೆ ಕೇಳಿಕೊಂಡರು ಆದರೆ ಮುಟ್ಟಿಯ್ಯನ ಮನಸ್ಸು ದೃಢವಾಗಿತ್ತು ತಾಯಿಗೆ ಮೃದುವಾದ ಮಾತುಗಳಿಂದಲೇ ತನಿಖೆಯನ್ನು ಹೇಳಿದರು. ನನಗೆ ನನ್ನ ಸರ್ವಸ್ವವೂ ಗುರುಗಳು ಸಮಾಜದ ಹಣದಿಂದ ನನಗೆ ವಿದ್ಯೆ ಕೊಟ್ಟಿದ್ದಾರೆ. ಸಮಾಜದ ಯಣವನ್ನು ತಿರಿಸದೆ ಅದು ಹೇಗೆ ನಿನ್ನ ಜೊತೆ ಬರಲಿ ಎಂದು ತಾಯಿಯನ್ನು ಕೇಳಿದರು ನಾನು ಎಲ್ಲ ಬಂಧನಗಳನ್ನು ತೊರೆದು ಹಾಕಿರುವ ಗುರು ಪಂಚಾಕ್ಷರಕೇ ನನ್ನ ಸರ್ವಸ್ವ ಅವರ ಆಜಾಧಾರಕ ನಾನು ನನ್ನ ಮಗನೆಂಬ ಭಾವವನ್ನು ತೊರೆದು ಹಾಕಿ ನನ್ನನ್ನು ಸಮಾಜಕ್ಕೆ ಅರ್ಜಿಸು ತಾಯಿ ಎಂದು ಹೇಳಿದರು.

### 4. ವಿಶೇಷ ಜೀತನರ ವಿಷಯದಲ್ಲಿ ನಮ್ಮ ಹೊಣೆಗಳೇನು?

ಅಸಾಧ್ಯವಾದುದನ್ನು ಸಾಧಿಸಬೇಕೆಂಬ ಭಲವಿದ್ದರೆ ಯಾವ ವಿಶೇಷ ಜೀತನ ಅಡ್ಡಪಡಿಸಲಾರದು ಇದಕ್ಕೆ ಬಹುಮುಖ್ಯ ಉದಾ: ಅಂಗವಿಕಲರ ಒಲಂಪಿಕ್ಸ್ ಉತ್ತಮ ಉದಾಹರಣೆ. ಮಾಲತಿ ಹೊಳ್ಳಿರವರು ಅಂಗವಿಕಲರಾಗಿದ್ದರೂ ಶ್ರೀದಾಕ್ಷೇತ್ರದಲ್ಲಿ ಅತ್ಯತ್ಮಮ ಸಾಧನೆಯನ್ನು ಮಾಡಿದರು. ಭರತನಾಟ್ಯದಲ್ಲಿ ಸುಧಾಚಂದ್ರನ್ ಹಿಗೆ ಹಲವಾರು ಉದಾಹರಣೆಗಳನ್ನು ಕೊಡಬಹುದು. ಇವರೆಲ್ಲರ ಸಾಧನೆ ಸಾಮಾನ್ಯ ಜನರಿಗೆ ಆದರ್ಶವಾಗಿದೆ. ವಿಕಲಾಂಗರ ವಿಷಯದಲ್ಲಿ ಸಾಮಾನ್ಯರ ಹೊಣೆಗಾರಿಕೆ ಎಂದರೆ ಅವರಲ್ಲಿ ಮೊದಲಿಗೆ ಆತ್ಮಭಿಮಾನವನ್ನು ತುಂಬಬೇಕು ಯಾವುದೇ ಕಾರಣಕ್ಕು ಅವರನ್ನು ಬೇರೆ ದೃಷ್ಟಿಯಿಂದ ಕಾಣಬಾರದು ಸಕಾರಾತ್ಮಕ ಜಿಂತನೆಗೆ ಅವಕಾಶ ಮಾಡಿಕೊಡಬೇಕು ಮೂಳಾಂಗರಂತೆ ಬದುಕಲು ಪ್ರೇರಣೆಯನ್ನು ನೀಡಬೇಕು.

ಕಾಫೀ-ಕಮ್ಮ

ಗದ್ಯಪಾಠ-05

ಶ್ರೀ. ಗುರುರಾಜ ಕರ್ಮಾ

### 1. ಗುರುಗಳು ಸುಖ ಜೀವನದ ಪಾಠವನ್ನು ವಿದ್ಯಾರ್ಥಿಗಳಿಗೆ ಹೇಗೆ ಮನವರಿಕೆ ಮಾಡಿಕೊಟ್ಟರು?

ಗುರುಗಳು ಸುಖ ಜೀವನದ ಪಾಠವನ್ನು ಕಾಫೀ ಕಮ್ಮಗಳಿಗೆ ಹೋಲಿಸುತ್ತಾ ಈ ರೀತಿಯಾಗಿ ಹೇಳಿದರು. “ಮತ್ತೆ! ನೀವೆಲ್ಲರೂ ಬೆಲೆ ಬಾಳುವ ಕಮ್ಮಗಳನ್ನೇ ಆರಿಕೊಂಡಿದ್ದೀರಾ! ಸಾಧಾರಣ ಕಮ್ಮಗಳನ್ನು ಅಲ್ಲಿಯೇ ಬಿಟ್ಟಬಂದಿರಿ. ಅಂದರೆ ನಿಮಗೆ ಉತ್ತಮವಾದದ್ದನ್ನೇ ಪಡೆಯಬೇಕು ಎನ್ನುವ ಆಸೆ ಬಹುಶಃ ಅದೇ ನಿಮ್ಮ ತೊಂದರೆಗೆ ಕಾರಣ ಏಕೆಂದರೆ ಕಾಫೀ ಎಂದರೆ ಜೀವನ, ಕಮ್ಮ ಹಣ, ಅಂತಸ್ತು ಅಧಿಕಾರ ಇದ್ದಂತೆ. ಅವೆಲ್ಲ ಜೀವನವನ್ನು ಧರಿಸಲು ಬೇಕಾದ ಸಾಧನಗಳು ಅಷ್ಟೇ, ನೀವು ಎಂದರೆ ಹಿಡಿದ ಕಮ್ಮ ಕಾಫೀಯ ರುಚಿಯನ್ನು ಬದಲಿಸಲಾರದು. ಆದರೆ ದುರ್ಘಾವವೆಂದರೆ ನಾವು ಕಾಫೀಗಿಂತ ಕೆಪ್ಪಿಗೆ ಹೆಚ್ಚು ಮಹತ್ವಕೊಡುತ್ತೇವೆ. ಮತ್ತೊಬ್ಬರ ಕಪ್ಪನ್ನು ನೋಡಿ ಅಸೂಯೆ ಪಡುತ್ತೇವೆ. ಭಗವಂತ ನಮಗೆ ಜೀವನ ಎನ್ನುವ ಕಾಫೀ ಕೊಟ್ಟಿದ್ದಾನೆ ಅವನು ಕೊಡುವುದು ಕಾಫೀ ಮಾತ್ರ ಕಮ್ಮಗಳನ್ನಲ್ಲ. ಅವನ್ನೆಲ್ಲ ನಾವು ಮಾಡಿಕೊಂಡಿದ್ದೇವೆ ಜೀವನವನ್ನು ಅಸ್ವಾದಿಸಿ ಅಲಂಕಾರಗಳ ಬೆನ್ನಟ್ಟಿ ಓಡಿ ಓಡಿ ಜೀವನವನ್ನು ಮರೆಯಬೇಡಿರಿ. ಜೀವನವನ್ನು ಅಸ್ವಾದಿಸಿ ಕಮ್ಮಗಳ ಚಿಂತೆ ಬೇಡ, ಕಾಫೀ ಆಶ್ವಾದಿಸಿ ಎಂದು ಹೇಳಿದ್ದಾರೆ.

2. ಸುಖಿ ಜೀವನ ವ್ಯಕ್ತಿಯ ಒಳಗಿದೆಯೇ ಅಥವಾ ಹೊರಗಿದೆಯೇ ? ಚರ್ಚಿಸಿ.

ಸುಖಿ ಜೀವನ ವ್ಯಕ್ತಿಯ ಒಳಗಿದೆ ಏಕೆಂದರೆ ಮನಸ್ಸು ಶುದ್ಧವಾಗಿರಬೇಕು. ನಿಮ್ಮಲವಾಗಿರಬೇಕು. ಇವೆರೆಡು ಇರಬೇಕಾದರೆ ಮೊದಲು ದುರಾಸೆ ಬಿಡಬೇಕು. ನಾವು ಕಷ್ಟಪಟ್ಟಿ ದುಡಿದು ತಿನ್ನಬೇಕು ಹಾಗೂ ಇತರರಿಗೂ ಸಹಾಯ ಮಾಡಬೇಕು. ಕಷ್ಟ ಇದ್ದವರಿಗೆ ಹಣದ ಮೂಲಕ ಇಲ್ಲವೇ ಮಾರ್ಗದರ್ಶನದ ಮೂಲಕ ಮುಂದೆ ಬರಲು ಸಹಕರಿಸಬೇಕು. ಯಾವುದೇ ಸಹಾಯ ಮಾಡಬೇಕಾದರೆ ಯಾವುಯದೇ ಫಲವನ್ನು ಬಯಸಬಾರದು, ನಮ್ಮಲ್ಲಿ ಇರುವುದರ ಬಗ್ಗೆ ಹೆಚ್ಚು ಪಡಬೇಕು ಹೊರತು ಇತರರ ವಸ್ತುವಿನ ಮೇಲೆ ವ್ಯಾಮೋಹ ಬೇಡ. ಭಗವಂತ ನಮಗೆ ಅಂತಲೇ ಒಂದು ಜೀವನ ನೀಡಿದ್ದಾನೆ. ಅದನ್ನು ಇನ್ನೂ ಸೂಂದರವಾಗಿಸೋಣ. ಪ್ರತಿಯೋಂದು ಸನ್ನವೇಷವನ್ನು ಆಸ್ತಾದಿಸೋಣ ಇನ್ನೂ ಎತ್ತರ ಎತ್ತರ ಶೈಳಿಯನ್ನು ತಲುಪೋಣ ನಮ್ಮ ಜೀವನದಲ್ಲಿ ಇವೆಲ್ಲವನ್ನು ಶುದ್ಧ ಮನಸ್ಸಿನಿಂದ ಮಾಡಿದರೆ ನಮ್ಮ ಜೀವನ ಸುಖಿಜೀವನವಾಗುತ್ತದೆ.

**ಟುಸ್ನೋಡ್ ವ್ಯಾಕ್ಸ್ ಮೂರ್ಕಿಯಂ**

**ಗದ್ಯಪಾಠ-06**

**ಡಾ॥ ಬಿ. ಪಾಟೀಲ ಮತ್ತು ಕೆ.ಸಿದ್ದಯ್ಯ ಸ್ವಾಮಿ**

1. ಟುಸ್ನೋಡ್ ವ್ಯಾಕ್ಸ್ ಮೂರ್ಕಿಯಂ ವಿಶೇಷತೆ ಏನು?

ಮೇಡಂ ಟುಸ್ನೋಡ್ ಈ ವ್ಯಾಕ್ಸ್ ಗೊಂಬೆಗಳನ್ನು ಮೊದಲು ಮಾಡಿದವರು. ಈ ಮೇಣದ ಗೊಂಬೆಗಳು ತದ್ವಾಪ ಒಬ್ಬ ವ್ಯಕ್ತಿಯನ್ನೇ ಹೋಲುತ್ತವೆ. ಯಾವ ವ್ಯಕ್ತಿಯನ್ನು ಮೇಣದಲ್ಲಿ ಮಾಡಿರುತ್ತಾರೋ ಅವರನ್ನು ಹೋಲುತ್ತದೆ. ಶಾರುಖ್ ಖಾನ್, ಅಮಿರ್ ಖಾನ್, ಅಮಿತಾಭ್ ಬಜ್ಜನ್, ಮಲ್ಕನ್ ಮೆನ್ಹೇರ್, ಟೆನಿಸ್ ತಾರೆ ಬೆಕರ್, ಬೋಗ್‌ ಹಿಂಗೆ ಪ್ರಸಿದ್ಧರ ವ್ಯಾಕ್ಸ್ ಗೊಂಬೆ ಮಾಡಿದ್ದಾರೆ. ಆ ಮೂರ್ಕಿಗಳ ಪಕ್ಷದಲ್ಲಿ ನಿಂತು ನಾವು ಫೋಟೋ ತೆಗೆಸಿಕೊಂಡರೆ ನಿಜವಾದ ವ್ಯಕ್ತಿಯೊಂದಿಗೆ ಇದ್ದೇವೇನೋ ಅನಿಸುತ್ತದೆ. ಈ ಸಹಜತೆಯೇ ಆ ಮೇಣದ ಬೊಂಬೆಗಳ ವೈಶಿಷ್ಟ್ಯ.

2. ಭೇಂಬರ್ ಆಫ್ ಹಾರರ್ ಒಳಗೆ ಹೋದಾಗ ಲೇಖಿಕರಿಗಾದ ಅನುಭವವೇನು?

ಮೂರ್ಕಿಯಂನಲ್ಲಿ ಭೇಂಬರ್ ಆಫ್ ಹಾರರ್ ಇದೆ. ಅಲ್ಲಿ ಬೇರುವ ಭಯಾನಕವಾದ ಕಿರುಜುವ ಶಿಬ್ಬ ಕೇಳಬರುತ್ತದೆ ಅದು ರಾಜರು ತಮ್ಮ ವಿರೋಧಿಗಳನ್ನು ಕೊಲ್ಲಿಸುತ್ತಿದ್ದು. ಸಮಯದಲ್ಲಿ ಅವರು ಹೊರಡಿಸುತ್ತಿದ್ದ ಚಿತ್ರಾರ್ಥ.

3. ಧೇಮ್ಸ್ ನದಿಯ ಸುತ್ತಮುತ್ತ ಲೇಖಿಕರು ಕಂಡ ದೃಶ್ಯಗಳಾವುವು?

ಧೇಮ್ಸ್ ನದಿಯ ಮೇಲೆ ವೆಸ್ಟ್ ಮಿನಿಸ್ಟ್ರ್ ಸೇತುವೆ, ವಾಟಲೂರ್ ಸೇತುವೆ, ಲಂಡನ್ ಸೇತುವೆ ಪ್ರಸಿದ್ಧವಾಗಿವೆ. ಲಂಡನ್ ಬ್ರಿಜ್‌ಗೆ ಹತ್ತಿರದಲ್ಲೇ ಟವರಾಫ್ ಲಂಡನ್‌ನನ್ನು ಕಂಡರು. 3-4 ಅಂತಸ್ಸಿನ ಚೌಕಾಕಾರದ ಬೃಹತ್ ಕಟ್ಟಡದ ಮೇಲೆ ಟವರ್‌ಗಳಿವೆ ಇದು ರಾಜರು ತಮಗೆ ಆಗದವರನ್ನು ಕೊಲ್ಲಿಸುವ ಜಾಗ. ಇವುಗಳಿನ್ನೇಲ್ಲಾ ಲೇಖಿಕರು ಕಂಡಿರುವ ದೃಶ್ಯಗಳು.

**ನನ್ನ ಗೋಪಾಲ**

**ಗದ್ಯಪಾಠ-07**

**ಶ್ರೀ.ಕುವೆಂಪು**

1. ಗೋಪಾಲ ಮತ್ತು ಬನದ ಗೋಪಾಲನ ನಡುವೆಯಾಗುವ ಸಂಭಾಷಣೆ ಏನು?

ಸಂಜೆಯ ಸಮಯದಲ್ಲಿ ಗೋಪಾಲನು ಶಾಲೆಯಿಂದ ಹಿಂತಿರುಗಿ ಬರುತ್ತಾನೆ. ಭಯಂಕರವಾದ ಕಾಡನ್ನು ನೋಡಿದ ಗೋಪಾಲನನ್ನು ಹೆದರುತ್ತಾ ಈ ರೀತಿಯಲ್ಲಿ ಹೇಳುತ್ತಾನೆ. ‘ಗೋಪಾಲಣ್ಣಾ! ಇದೇಕೆ, ಉತ್ತರವೇ ಇಲ್ಲ! ದನಗಳನ್ನು ಕಾಯುತ್ತಾ ಇನ್ನಲ್ಲಿಗೆ ಹೋದೆನೋ ಏನೋ? ಅಮೃನ ಮಾತು ಸುಳಾಗಲಾರದು’ ಎಂದು ಕೇಳುತ್ತಾನೆ. ಆಸಮಯದಲ್ಲಿ ಸ್ವಯಂ ಕೃಷ್ಣ ಬನದ ಗೋಪಾಲನ ರೀತಿ ಪ್ರತ್ಯಕ್ಷಣಾಗಿ ‘ಏನೋ ಗೋಪಾಲ?’ ಎಂದು ಪ್ರಶ್ನಿಸಿದಾಗ ಗೋಪಾಲನು ‘ಎಲ್ಲಿದ್ದಿಯಾ? ಹೆದರಿಕೆಯಾಗುತ್ತದೆ ನನಗೆ’ ಎಂದು ಉತ್ತರಿಸುತ್ತಾನೆ, ಆ ಸಮಯದಲ್ಲಿ ಬನದ ಗೋಪಾಲನು ಹೆದರಬೇಡ, ನಾನಿಲ್ಲಿಯೇ ಇದ್ದೇನೆ. ಧ್ಯೇಯವಾಗಿ ಹೋಗು, ಎಂದು ಸಮಾಧಾನಿಸುತ್ತಾನೆ. ಗೋಪಾಲನು ಕೃಷ್ಣನನ್ನು ಮನೆಗೆ ಆಹ್ವಾನಿಸಲು ಕೇಳಿದಾಗ ಕೃಷ್ಣನು ‘ತಾನು ಕೆಲಸದ ಮೇಲಿದ್ದ ಕಾರಣ ಬರುವುದಕ್ಕಾಗುವುದಿಲ್ಲ’ ಎಂದು ಹೇಳುತ್ತಾನೆ.

2. ಗೋಪಾಲನು ತನ್ನ ತಾಯಿಯೊಂದಿಗೆ ನಡೆಸಿದ ಸಂಭಾಷಣೆಯ ಸಾರವೇನು?

ಗೋಪಾಲನನ್ನು ಹೆತ್ತೆ ತಾಯಿಯು ಕಡುಬಡವಳಾಗಿದ್ದರೂ ಜೀವನ ನಿರ್ವಹಣೆ ಭಾರವನ್ನು ಅವಳು ಹೊತ್ತುಕೊಂಡು ಒಂದು ಸಣ್ಣ ಗುಡಿಸಿಲಲ್ಲಿ ವಾಸವಾಗಿದ್ದಳು ಮಗನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಅವಳು ಚರಕದಿಂದ ನೂಲು ತೆಗೆದು ಮಗನ ಓದಿಗೆ ಸಂಸಾರದ ಖಚಣನ್ನು ಬಹಳ ಕಷ್ಟದಿಂದಲೇ ನಿಭಾಯಿಸುತ್ತಿದ್ದಳು ಮಗನು ಹೊಸ ಪಂಚೆ ಕೇಳಿದಾಗ ಹಗಲಿರುಳೂ ಹಣ ಸಂಪಾದಿಸಿ ಅದನ್ನು ಕೊಡಿಸಿದಳು. ಸಂಜೆಯ ವೇಳೆ ಶಾಲೆಯಿಂದ ಬರುವಾಗ ಕಾಡು ದಾಟುವ ಸಮಯ ಭಯವೆಂದಾಗ ಶ್ರೀಕೃಷ್ಣನನ್ನು ಪ್ರಾರ್ಥಿಸಿದಳು. ದೇವರು (ಗೋಪಾಲ) ನಿನ್ನ ರಕ್ಷಣೆಯನ್ನು ಮಾಡುವೆನೆಂದು ಹೇಳಿ ಅವನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ ಕಳುಹಿಸಿದಳು. ನಿನ್ನ ಅಣ್ಣ ಗೋಪಾಲನು ನಿನ್ನನ್ನು ಕಾಡು ದಾಟಿಸುವ ಎಂದು ಹೇಳಿ ಶಾಲೆಗೆ ಕಳುಹಿಸಿ ಅವನಲ್ಲಿ ಧೈರ್ಯತುಂಬಿತ್ತಿದ್ದಳು. ಎಂತ ಕಷ್ಟವಾದ ಸಮಸ್ಯೆಯಲ್ಲಿದ್ದರೂ ಕೃಷ್ಣ ಪರಮಾತ್ಮನಲ್ಲಿ ಧೈರ್ಯ ವಿಶ್ವಾಸ ಹಾಗೂ ನಿಷ್ಠೆಯಿಳ್ಳ ಭಕ್ತಿಯ ಮೆಚ್ಚುಗೆಯ ಪಾತ್ರವಾಗಿದೆ.

3. ನನ್ನ ಗೋಪಾಲನ ಪಾತದ ಪ್ರಕೃತಿಯನ್ನು ಹೇಗೆ ವರ್ಣಿಸಲಾಗಿದೆ?

ಬೆಳಗಿನಲ್ಲಿ ಸೂರ್ಯನು ಚಿನ್ನದ ಕಿರಣಗಳಿಂದ ಬಾವಿಯ ಬಲಿ ತೆಂಗಿನ ಮರದಲ್ಲಿ ಮಿರುಗುತ್ತಿದ್ದಾನೆ. ಕಾಡಿನಲ್ಲಿ ಮಲ್ಲಿಗೆಯ ಹೂವು, ಕೇದಗೆಯ ಹೂವು, ಸಂಪಿಗೆಯ ಹೂವು, ಪರವತಬಳಿಗೆಯ ಹೂವು, ಗೋರಂಟಿಯ ಹೂವುಗಳು ಅರಳಿ ಸಾವಿರಾರು ಮಳಬಿಲ್ಲಿಗಳು ಸೇರಿ ಕುಣಿದಂತೆ ಕಾಣುತ್ತಿದ್ದವು. ಅದರ ಸುಗಂಧವೂ ಸುತ್ತಲೂ ಹರಡಿ ಹೊಸ ಸಂತೋಷವನ್ನು ಕೊಡುತ್ತಿತ್ತು. ಹಕ್ಕಿಗಳ ಇಂಪಾದ ಗಾನ, ತಂಗಾಳಿ, ಸೂರ್ಯ ದೇವನ ಹೊಂಬೆಳಕು ಹಸುರಾದ ಜಿಗುರು ಹಲ್ಲಿನ ಮೇಲೆ ಕೋಟ್ಯಾಂತರ ಹಿಮಮಣಿಗಳು ಮಿರುಗುವ ಲೀಲೆ ಬಹಳ ಸೋಗಸಾಗಿತ್ತು. ಹೀಗೆ ಪ್ರಕೃತಿಯ ನಯನ ಮನೋಹರವಾಗಿ ಕಾಣುತ್ತಿತ್ತು.

4. ಬನದ ಗೋಪಾಲನ ಹಾಡಿನ ಸಾರಾಂಶವನ್ನು ಬರೆಯಿರಿ.

ಗೋಪಾಲನು ತಪಸ್ಸನ್ನು ಮಾಡಿದ ಮನುಷ್ಯರ ಒಲುಮೆಗೆ ಸೆರೆಯಾಗುವನು. ತಪಸ್ಸಿಗಳು ಯುಗಯುಗಗಳು ತಪಸ್ಸನ್ನು ಮಾಡಿ ಯೋಗಿಗಳಾಗಲು ಸಾಧನೆಯನ್ನು ಮಾಡುವರು. ವಿಶಾಲವಾದ ಕಡಲೀಗಿಂತ ಭಕ್ತರ ಕಣ್ಣೀರು ಅವನ ಇರುವಿಕೆಯ ಸ್ಥಾನವಾಗಿದೆ. ಪರವತದ ಎತ್ತರಕ್ಕಿಂತ ಭಕ್ತರ ಹೃದಯ ಮಂದಿರವನ್ನು ಆತನು ಬಯಸುತ್ತಾನೆ. ಬೃಂದಾವನದಲ್ಲಿ ಗೋಪಿಕೆಯರು ಆಡುವ ಮಾತಿನಲ್ಲಿ ವೇದಗಳಲ್ಲಿ ಇರುವ ಸಾರವು ಸತ್ಯವು ಆಡಗಿದೆ. ಹಾಲನ್ನು ಮಾರುವ ಹೆಣ್ಣಿಗಳ ಪ್ರೀತಿಯ ಯೋಗಿಯ ಸಾಧನೆಯನ್ನು ಕೂಡಾ ಮೀರಿದ್ದು ಎಂದು ಗೋಪಾಲನು ಕೊಳಳಲನ್ನೂಡುತ್ತಾ ಹಾಡುತ್ತಾನೆ.

5. ಗೋಪಾಲನಿಗೆ ಇದ್ದ ಕಷ್ಟವೇನು? ಅದು ಹೇಗೆ ಪರಿಹಾರವಾಯಿತು?

ಶಾಲೆಯಿಂದ ಹಿಂದಿರುಗುವಾಗ ಕಾಡು ದಾಟಿ ಬರಬೇಕು. ನೆರೆಯೂರಿನಿಂದ ಬರುವ ರಾಮು, ಕಟ್ಟಿ, ನಾಣಿ, ಇವರೆಲ್ಲರಿಗೂ ಒಬ್ಬೊಬ್ಬು ಆಳುಗಳಿರುತ್ತಾರೆ. ಆದರೆ ತನಗೆ ಯಾರೂ ಇಲ್ಲವಾದುದ್ದರಿಂದ ಅವನ ಬಳಿ ಒಂದೇ ಪಂಚೆಯಿದ್ದ ಕಾರಣ ಗೆಳೆಯರು ಅವನನ್ನು ನೋಡಿ ಹಾಸ್ಯ ಮಾಡುತ್ತಾರೆ. ಶಾಲೆಯಿಂದ ಹಿಂದಿರುಗುವಾಗ ಕಾಡಿನಲ್ಲಿ ಕತ್ತಲೆಯನ್ನು ನೋಡಿ ಭಯಗೊಳ್ಳುತ್ತಾನೆ. ಆ ಸಮಯದಲ್ಲಿ ಕೃಷ್ಣನ ಮೇರೆಹೋಗಿ ತನ್ನ ಬಿಡಲು ಬರಬೇಕೆಂದು ಕೇಳಿದಾಗ ಬಂದ ಗೋಪಾಲ ಪ್ರತ್ಯಕ್ಷಣಾಗಿ ನಾನು ನಿನ್ನಲ್ಲಿಯೇ ಇರುವೇನು ಎಂದು ಹೇಳುತ್ತಾನೆ. ಹೀಗೆ ಗೋಪಾಲನು ಧೈರ್ಯದಿಂದ ಕಾಡಿನ ದಾರಿಯಲ್ಲಿ ಸಾಗಿ ಮನೆಗೆ ಹೊಗುತ್ತಾನೆ.

ಪಣಿ

ಪದ್ಯ-01

ಶ್ರೀಮತಿ. ಸುಕನ್ಯಾ ಮಾರುತಿ

1. ಏಣಿ ಕರ್ಮತೆ ನೀಡುವ ಸಂದೇಶವೇನು?

ಏಣಿ ಈ ಪ್ರಸ್ತುತ ಪದ್ಯದ ಮೂಲಕ ಶ್ರಮಿಕರ ಮತ್ತು ಜನಸಾಮಾನ್ಯರ ಸಹಾಯ ಪಡೆದು ಪದವಿ, ಅಧಿಕಾರ, ಕೇರ್ಮಿ, ಹಣ, ಗೌರವ, ಯಶಸ್ವಿ ಪಡೆದು ವ್ಯಕ್ತಿ ಮೇಲೆರುತ್ತಾನೆ. ಹೀಗೆ ಮೇಲೆರಿದವನಿಗೆ ಅಹಂ ತುಂಬಿಕೊಳ್ಳುತ್ತದೆ. ತನ್ನ ಏಳಿಗೆಗೆ ಕಾರಣರಾದವರನ್ನು ಮರೆಯುತ್ತಾನೆ, ತಿರಸ್ಕರಿಸುತ್ತಾನೆ. ಹಣ, ಅಧಿಕಾರ ಅಂತಸ್ತುಗಳು ಎಂದಿಗೂ ಶಾಶ್ವತವಲ್ಲ ಎಂಬುದನ್ನು ಅರಿತು ತನ್ನ ಏಳಿಗೆಗೆ ಕಾರಣರಾದವರನ್ನು ಗೌರವಿಸಿದ್ದರೆ ತಮ್ಮ ವಿಪತ್ತಿಗೆ ತಾವೇ ಕಾರಣರಾಗುತ್ತಾರೆ ಎಂಬುದನ್ನು ತಿಳಿಸುತ್ತದೆ. ಹಾಗೆಯೇ ಅದು ಸಹಾಯ ಮಾಡಿದವರನ್ನು ಮರೆಯಿದ್ದರೆ ಅವರ ಜೀವನದಲ್ಲಿ ಕೆಳಗೆ ಬೀಳು ಭಯವಿಲ್ಲದೆ ಬದುಕಬಹುದೆಂದು ಏಣಿ ಸಂದೇಶವನ್ನು ನೀಡುತ್ತದೆ.

## 2. ಏಣಿ ಹೇಳಿಕೊಳ್ಳುವ ಸಂಕಟ ಹಾಗೂ ಹಾಕುವ ಸವಾಲುಗಳೇನು?

ಜನಸಾಮಾನ್ಯರನ್ನು ಎತ್ತಿ ಹಿಡಿದು ಅವರನ್ನು ಮೇಲಕ್ಕೇರಿಸುತ್ತದೆ ಆದರೆ ಆ ಜನರು ಅದರ ಸಹಾಯವನ್ನು ಮರೆತು ಹೋಗುತ್ತಾರೆ. ಅಂತಹ ಜನರನ್ನು ಏಣಿ ಅವರು ಹೇಗೆ ತನ್ನ ಸಹಾಯವಿಲ್ಲದೆ ಕೆಳಗೆ ಇಂದಿಯತ್ತಾರೆಂದು ನೋಡುವೆ ಎಂದು ಸವಾಲು ಹಾಕುತ್ತದೆ. ಏಣಿಯು ಒಂದೊಂದು ಜನರ ಹೆಚ್ಚೀಯ ಭಾರ ಹೊರುವಾಗ ತಾನು ಪಟ್ಟಕಷ್ಟ ಹೇಳಿಕೊಳ್ಳಲು ಸಾಧ್ಯವಿಲ್ಲ. ಎಂದು ಹೇಳುತ್ತದೆ. ಅದು ಆನೆ ಭಾರ ಹೊತ್ತು ಗಟ್ಟನೆಲದಲ್ಲಿ ಕಾಲೂರಿ ನಿಂತಿರುವುದರಿಂದ ಕೆಳಗೆ ಬೀಳುವ ಭಯವಿಲ್ಲ ಎಂದು ಹೇಳುತ್ತದೆ. ಈ ಜನಸಾಮಾನ್ಯರು ಕಾಲೂರಿದ ನೆಲವನ್ನು ಮರೆತು ಆಕಾಶದಲ್ಲಿ ಎಷ್ಟೇ ಹೊತ್ತು ಹಾರಾಡಿದರೂ ಅವರು ಏಣಿಯ ಸಹಾಯವಿಲ್ಲದೆ ಕೇಳಿಗೆ ಬರಲು ಸಾಧ್ಯವಿಲ್ಲ. ಅವರು ತಮ್ಮ ಸೊಕ್ಕು ಕರಗಿ ಭೂಮಿ ಶಾಶ್ವತವೆಂಬ ಅರಿವು ಮೂಡಿದಾಗ ಏಣಿ ಅವರ ಸಹಾಯಕ್ಕೆ ಬರುವುದಿಲ್ಲ ಎಂದು ಹೇಳುತ್ತದೆ.

ಚೋಧಿವೃಷ್ಟಿ ಹಾಡು

ಪದ್ಯ-02

ಡಾ॥ಬಸವರಾಜ ಸಬರದ

### 1. ಸಿದ್ಧಾರ್ಥನು ಬುದ್ಧನಾದ ಪರಿ ಹೇಗೆ?

ಸಿದ್ಧಾರ್ಥ ಯುದ್ಧದ ದುರಂತವನ್ನು ನೋಡಿ ದುಃಖಪಡುತ್ತಾನೆ. ಅದರಿಂದ ನೊಂದ ಅವನು ಏಕಾಂಗಿಯಾಗಿ ಮಧ್ಯರಾತ್ರೆಯಲ್ಲಿ ವೀರನಂತೆ ಎದ್ದು ತನ್ನ ಪತ್ತಿ ಮಗನನ್ನು ಬಿಟ್ಟು ಸಿಂಹಾಸನದ ಹೋಹವನ್ನು ತೊರೆದು ಯಾವುದೇ ಗೊತ್ತು ಗುರಿ ಇಲ್ಲದೆ ಕತ್ತಲಿನಲ್ಲಿ ಕಾಡಿಗೆ ಹೊರಟನು. ಅವನು ಕಾಡಿನಿಂದ ಕಾಡಿಗೆ ಅಲೆದ ನಂತರ ಅವನಿಗೆ ಕಾಡಿನ ಅರ್ಥ ಹೋಳಿಯಿತು. ಅವನು ಬೋಧಿವೃಷ್ಟಿ ಅಡಿಯಲ್ಲಿ ತಪಸ್ಸಿಗೆ ಹುಳಿತನು. ತಪಸ್ಸನ್ನು ಮಾಡುವಾಗ ಅವನಿಗೆ ದೂರದಿಂದ ಬೆಳಕು ಕಂಡಿತು. ಅವನು ಕಾಡಿನಲ್ಲಿ ಹಕ್ಕಿಯೊಂದು ತನ್ನಮರಿಗೆ ನೀರನ್ನು ಕೊಟ್ಟಿ ಹಾರಿ ಹೋಗುವುದನ್ನು ಕಂಡನು. ಹುತ್ತದಿಂದ ಇರುವ ಗುಂಪು ಸಾಲಾಗಿ ಹೋಗುತ್ತಿದ್ದವು. ಅವನು ಕಾಡು ತುಂಬ ಪ್ರೀತಿಯ ಹೋಳಿಯು ಹರಿಯುತ್ತಿತ್ತು. ಅದನ್ನೇಲ್ಲಾ ನೋಡಿಸ ಸಿದ್ಧಾರ್ಥನ ಮನಸ್ಸು ಕರುಗಿತು. ಕಾಡನ್ನು ಬಿಟ್ಟು ನಾಡಿಗೆ ಹೊರಟನು. ಪ್ರೀತಿಯನ್ನು ಮಡಿಕಿಕೊಂಡು ಜನರ ಬಳಿ ಹೋದನು. ಅವನಿಗೆ ತಪಸ್ಸಿಗಿಂತ ಜೀವ ಪ್ರೀತಿಯೇ ದೂಡ್ಡದು ಎಂದು ಅರಿವಾಯಿತು. ಹೀಗೆ ಸಿದ್ಧಾರ್ಥನು ಬುದ್ಧನಾದನು.

### 2. ಸಿದ್ಧಾರ್ಥ ಬುದ್ಧನಾದ ಸಂದರ್ಭದಲ್ಲಿ ಪ್ರಕೃತಿ ಕೆವಿಗೆ ಹೇಗೆ ಕೆಂಡು ಬಂದಿತು?

ಮರವು ಬಳಿಯ ಹೂವನ್ನು ಮುಡಿದು ಅಪ್ಪಿಕೊಂಡಂತೆ ನಗುತ್ತಿತ್ತು. ಹಕ್ಕಿಯು ಸುಂದರವಾಗಿ ಹಾರಾಡುತ್ತಿತ್ತು. ಇರುವೆಗಳು ಹುತ್ತದಿಂದ ಹೊರಗೆ ಬಂದು ಗುಂಪಾಗಿ ಸಾಲುಗಟ್ಟಿ ನಡೆಯುತ್ತಿತ್ತು. ಬೆಳಕ್ಕಿಯು ಗುಂಪಾಗಿ ಬಾನಿಗೆ ಏಣಿಯನ್ನು ಹಾಕುವಂತೆ ಕಂಡವು. ಕಾಡು ತುಂಬ ಪ್ರೀತಿಯ ಹೋಳಿಯು ಕೆರೆ ತುಂಬಿ ಹರಿಯುವಂತೆ ಕಾಣುತ್ತಿತ್ತು. ಗೂಡಿನಲ್ಲಿ ಹೊಸರಾಗ ಕೇಳಿಬಂದಿತು. ದುಂಬಿಯ ಮಕರಂದವನ್ನು ಸವಿಯನ್ನು ಸವಿಯಲೆಂದ ಹೂವಿನಿಂದ ಹೂವಿಗೆ ಹಾರುತ್ತಿತ್ತು. ಎಲ್ಲ ಗಿಡವೂ ಒಂದನೇಷ್ಟಂದು ಅಪ್ಪಿಕೊಂಡು ಕುಣಿಯುವಂತೆ ಕಂಡಿತು.

ಸವಿಚ್ಯುತಿ

ಪದ್ಯ-03

ಶ್ರೀ.ಬಸವರಾಜ ಸಾದರ

### 1. ಚೈತ್ಯತ್ವದಲ್ಲಾಗುವ ಪ್ರಕೃತಿಯ ಬದಲಾವಣೆಗಳಾವುವು?

ಚೈತ್ಯತ್ವವೆಂದರೆ ವಸಂತ, ವಸಂತ ಕಾಲದಲ್ಲಿ ಪಲಪುಷ್ಟ ಸಮೃದ್ಧವಾಗಿರುತ್ತದೆ. ಪ್ರಕೃತಿ ಹಸಿರಿನಿಂದ ಕಂಗೊಳಿಸುತ್ತಿರುತ್ತದೆ. ಜಗವೆಲ್ಲಾ ಹೊಸ ಕಳೆಯಿಂದ ತುಂಬಿರುತ್ತದೆ. ಹಸಿರಿನಿಂದ ನೆಲದಮ್ಮೆ ನವ ವಧುವಿನಂತೆ ಕಂಗೊಳಿಸುತ್ತಾಳೆ. ಮರಗಿಡಗಳೆಲ್ಲ ಚಿಗುರು ಮುಳುಗು ನಗೆ ಬೀರಿ ಬರಡು ಜೀವಕೆ ಹೊಸ ಚೈತನ್ಯ ನೀಡುತ್ತದೆ. ಕೋಗಿಲೆಯ ಕಂತ ತಾರಕಕ್ಕೇರಿ ಚಿಲಿಪಿಲಿಯ ಕಲರವ ಮತ್ತೇರುತ್ತದೆ. ವರ್ಷದ ಜಡತ್ವ ಎಂಬ ಕೊಳೆಯನ್ನು ತಿಕ್ಕಿ-ತಿಕ್ಕಿ ಮೈ ತೊಳೆದಂತೆ ಒಂದೆಡೆ ಕಾಣುತ್ತಿದ್ದರೆ, ಮತ್ತೂಂದಡೆ ಎಲ್ಲರ ಮುಖದಲ್ಲಿ ನಗುವು ಹೊರಹೊಮ್ಮತ್ತದೆ. ಚೈತ್ಯತ್ವ ಸೊಬಗನ್ನು ಯಾಗಾದಿಯ ಹೊಸ ವರ್ಷದ ಹೊಸ ದಿನದೊಮ್ಮದಿಗೆ ವರ್ಷದಿಂದ ಆಚರಿಸುತ್ತೇವೆ.

2. ಕವಿ ಯುಗದ ಆದಿಯನ್ನು ಸವಿಚೈತ್ತ ಎಂದು ಏಕ ಬಣ್ಣಿಸಿದ್ದಾರೆ?

ಚೈತ್ತವೆಂದರೆ ವಸಂತ ಮತುವಿನ ಕಾಲ ಈ ಮತುವಿನಲ್ಲಿ ‘ಯುಗಾದಿ’ ಹಬ್ಬವು ಬರುತ್ತದೆ ಅಂದರೆ ಹೊಸ ವರುಷದ ಪ್ರಾರಂಭದ ಕಾಲ, ವಸಂತನೆಂದರೆ ಮತುಗಳ ರಾಜ. ಈ ಮತುವಿನಲ್ಲಿ ಮರಗಿಡಗಳೆಲ್ಲಾ ಚಿಗಿತ್ತು, ಫಲಪುಷ್ಟಗಳೊಂದ ಸಮೃದ್ಧವಾಗಿರುವುದು. ಚೈತ್ತ ಮಾಸದಲ್ಲಿ ಬಗೆ ಬಗೆಯ ಬಣ್ಣಗಳ ಹೂಗಳು ಅರಳುತ್ತವೆ. ಎಲ್ಲಾ ಕಡೆ ಹೊಸಕಳೆಯಿಂದ ಬರೆದ ಚಿತ್ತ ಹಾಗೆ ಈ ಭೂಮಿ ತಾಯಿಯು ನವವಧುವಿನಂತೆ ಕಂಗೋಲಿಸುತ್ತಾಗೆ. ಚೈತ್ತಮಾಸ ಎಂದರೆ ಕವಿಗಳ ಮೆಚ್ಚಿನ ಕಾಲವೂ ಹೌದು ಚೈತ್ತದ ಸೂಬಗನ್ನು ಬಣ್ಣಿಸುದ ಕವಿಯೇ ಇಲ್ಲ. ಹೀಗೆ ಚೈತ್ತವೇ ಯುಗಾದ ಆದಿಯ ಕಾಲ ಎಂಬುದನ್ನು ವರ್ಣಿಸಿದ್ದಾರೆ. ಸ್ವರ್ಗದ ಸಂತೋಷವನ್ನು ಸುಗ್ರಿಯನ್ನು ಈ ಕಾಲವು ತರುತ್ತದೆ ಎಂದು ಹೇಳಿದ್ದಾರೆ.

ಸದ್ಗುರುವಾದಿರು!

ಪದ್ಯ-04

ಡಾ.ಅ.ಸಿ.ಪಿ.ಕೆ

1. ಸದ್ಗುರುವಾದಿರು ಕವಿತೆ ನೀಡುವ ಸಂದೇಶವೇನು?

ಆಡಂಬರ, ಪ್ರದರ್ಶನ ಇವುಗಳಿಗೆ ಜನ ಮನಸೋಲುವುದು ಸಾಮಾನ್ಯ ಸಂಪತ್ತು, ಹೆಸರು, ಕೀರ್ತಿ ಇವುಗಳನ್ನು ಪಡೆಯುವುದೇ ಜೀವನ ಎಂದು ಅನೇಕ ಜನ ತಿಳಿದಿದ್ದಾರೆ. ಆದರೆ ಇದ್ದಾರು ಇಲ್ಲದೇ ಸದ್ಗುರುವಾದ ಜೀವನವನ್ನು ನಡೆಸಬೇಕು. ಗದ್ದಲದ ಮಾಡದೆ ಗುರಿಯನ್ನು ಮುಟ್ಟಬೇಕು. ತಟ್ಟೆಯಲ್ಲಿ ಕರ್ಮಾರ ಮೌನದಲ್ಲಿ ಕರಗುವಂತೆ ದೀಪದೆದುರಿಗೆ ತಿಮಿರ ಸರಿಯುವಂತೆ ಶಾಂತಿಯಿಂದ ಬದುಕಿನ ಕರ್ತವ್ಯವನ್ನು ಮುಗಿಸಬೇಕು. ಕೂಗಾಡಿ, ಹಾರಾಡಿ ಫಲವಿಲ್ಲ. ಹಸಿ ಸೌದೆ ಬುಸುಗುಟ್ಟಿ ಜೋರಾಗಿ ದನಿಯುತ್ತದೆ. ಕಿಡಿ ಸೋಕಿದರೂ ಮದ್ದ ಸಿಡಿದು ಅಭ್ಯರ್ಥಿಸುತ್ತದೆ. ಅಂತಹ ಅಭ್ಯರ್ಥ ಜೀವನ ನಮಗೆ ಬೇಡ ರವಿ ಕಿರಣಕ್ಕೆ ಇಬ್ಬನಿ ಕರಗುವಂತೆ ಸಿಡುಕು ಮಿಡುಕು ತೊರೆದು ಮೌನದಿಂದ ನಮ್ಮ ಕರ್ತವ್ಯವನ್ನು ಮಾಡುತ್ತಾ ಜೀವನ ನಡೆಸಬೇಕೆಂದು ಕವಿ ಹೇಳಿದ್ದಾರೆ.

2. ಸದ್ಗುರುವಾದ ಬಾಳಬೇಕು. ಎಂಬುದನ್ನು ಕವಿ ಯಾವ ಯಾವ ನಿದರ್ಶನಗಳ ಮೂಲಕ ತಿಳಿಸಿ ಹೇಳಿದ್ದಾರೆ?

ಕರ್ಮಾರಕ್ಕೆ ಹೋಲಿಸಿದ್ದಾರೆ. ಏಕೆಂದರೆ ಕರ್ಮಾರವನ್ನು ತಟ್ಟೆಯೋಳಗೆ ಮೌನದಲ್ಲಿ ಕರಗುತ್ತದೆಯೋ, ದೀಪದೆದುರು ಕತ್ತಲೆ ನಿಲ್ಲದೆ ಸರಿದು ಹೊಗುವಂತೆ ಬದುಕನ್ನು ಶಾಂತ ರೀತಿಯಿಂದ ಕರ್ತವ್ಯವನ್ನು ಮುಗಿಸುತ್ತದೆ. ಇದರಿಂದಾಗಿ ಕವಿಯು ಈ ನಿದರ್ಶನಗಳಿಂದ ಈ ಕೆಲಸವನ್ನು ಮಾನವನು ಕರ್ಮಾರದಂತೆ ಯಾರಿಗೂ ಅರಿವಾಗದಂತೆ ಮಾಡಬೇಕು. ಕವಿಯು ಮೊತ್ತೋಮ್ಮೆ ಇನ್ನೊಂದು ಉದಾಹರಣೆ ನೀಡಿದ್ದಾರೆ ‘ಹಸಿ ಸೌದೆ ಬುಸುಗುಟ್ಟು ಹೋಗೆ ಎಬ್ಬಿಸಿದಂತೆ, ಸಿಡಿ ಮದ್ದಿಗೆ ಒಂದೇ ಒಂದು ಕಿಡಿ ಸೋಕಿ ತಕ್ಷಣ ಅದು ಶಬ್ದ ಮಾಡಿ ಸಿಡಿದೆಳಿಸುವಂತೆ, ಇದರಿಂದ ನಷ್ಟವೇ ಹೊರತು ಲಾಭವಿಲ್ಲ. ಆದ್ದರಿಂದ ನಾವು ಮಾಡಬೇಕಾದ ಕೆಲಸವನ್ನು ಸದ್ದಿಲ್ಲದೆ ಯಾರಿಗೂ ಅರಿವಾಗದಂತೆ ಶಾಂತರಿತಿಯಿಂದ ಉದ್ದೇಗಕ್ಕೆ ಒಳಗಾಗದೆ ಮಾಡಬೇಕು.

3. ಬದುಕಿನಲ್ಲಿ ಶಾಂತಿ ಮತ್ತು ಸದ್ಗುರುವಾದ ಚಿಹ್ನೆ ಸುಖ ನೀಡುತ್ತದೆ? ಏಕೆ?

ಮಾನವ ಹೀಗೆ ಬಾಳಬೆಕೆನ್ನುವುದನ್ನು ತಿಳಿಸುತ್ತ ಹೇಳುತ್ತಾರೆ. ತಟ್ಟೆಯಲ್ಲಿರುವ ಕರ್ಮಾರ ಮೌನವಾಗಿ ಕರಗುತ್ತದೆ. ದೀಪದೆದುರಿಗೆ ತಿಮಿರ ಮೌನವಾಗಿ ಸರಿಯುತ್ತದೆ. ಹಸಿ ಸೌದೆ ಬುಸುಗುಟ್ಟಿ ದನಿಯೆತ್ತುತ್ತದೆ. ಕಿಡಿ ಸೋಕಿದಾಗ ಮದ್ದ ಸಿಡಿದು ಅಭ್ಯರ್ಥಿಸುತ್ತದೆ, ಆದರೆ ಕೂಗಾಡಿ ಹಾರಾಡುವುದರಿಂದ ಯಾವುಯದೇ ಪ್ರಯೋಜನವಿಲ್ಲ. ಹಾಗಿರದ್ದ ರವಿಕಿರಣಕ್ಕೆ ಇಬ್ಬನಿ ಕರಗುವಂತೆ ಮೌನವಾಗಿರಬೇಕು. ಸಿಡುಕು ಮಿಡುಕುಗಳನ್ನು ತೊರೆದು ಪ್ರಕೃತಿಯನ್ನು ಆದರ್ಶವಾಗಿ ನಾವು ಇಟ್ಟಕೊಂಡು ನಾವು ಬಾಳಬೆಕೆಂದು ಹೇಳಿದ್ದಾರೆ.

1. ನರನ ಜೀವನದ ಗುರಿ ಯಾವುದಾಗಿರಬೇಕೆಂದು ಅಡಿಗರು ಹೇಳಿದ್ದಾರೆ.

ಮಾನವರು ಕೀಳು ಆಸೆಗಳಲ್ಲಿ ಮುಳುಗಬಾರದು. ಮಾನವನಲ್ಲಿ ದಿನ ನಿತ್ಯದ ದುಡಿಮೆಯ ಫಲವನ್ನು ಪಡೆಯಬೇಕೆಂದು ಮಾನವನ ಜೀವನವು ಹಾಬಿನಂತೆ ಅರಳಬೇಕು ಅವನಿಗೆ ಒಂದು ಗುರಿ ಇರಲೇಬೇಕು. ಗುರಿ ಇಲ್ಲದೆ ಬಾಳು ಎಲ್ಲಿಗೆ ಹೋಗಬೇಕೆಂಬ ನಿಶ್ಚಿತತೆ ಇಲ್ಲದ ಅಪಾರವಾದ ಕಡಲಲ್ಲಿ ಚುಕ್ಕಾಗಳೇ ಇಲ್ಲದ ನೌಕೆಯನ್ನು ನಡೆಸಿದಂತೆ ಎಂದು ತಿಳಿಸಿದ್ದಾರೆ.

2. ಅಡಿಗರ ಪ್ರಕಾರ ಜೀವನ ಯಾವಾಗ ಸಾರ್ಥಕವಾಗುತ್ತದೆ?

ಕೆನರೋಳಗಿದ್ದರೂ ಕಮಲ ಉದ್ದ್ಯಮುವಿವಾಗಿರುತ್ತದೆ ಮೇಲೆ ಬಾಂದಳವನ್ನು ನೋಡುತ್ತಾ ಹೊಳೆಯುವ ಸೂರ್ಯನ ಕಿರಣಗಳ ಹಾಗೆಯೇ ಮಾನವ ತೆನ್ನ ಕಾರ್ಯಕ್ಷೇತ್ರ ವಶವಾಗಬೇಕು ಗುರಿಯನ್ನು ಮುಟ್ಟಿ ಮನುಜತೆಯನ್ನು ಸಾರ್ಥಕಥಯನ್ನು ಪಡೆಯಬೇಕು. ಎಂದು ಹೇಳಿದ್ದಾರೆ.

3. ಗುರಿ ಪದ್ಯದ ಸಾರಾಂಶ ಬರೆಯಿರಿ?

ಬದುಕಿಗೊಂದು ಗುರಿ ಇಲ್ಲದಿದ್ದರೆ ಅದು ಎಲ್ಲಿಗೆ ಹೋಗಬೇಕೆಂಬ ನಿಶ್ಚಿತತೆ ಇಲ್ಲದ ಅಪಾರವಾದ ಕಡಲಿನಲ್ಲಿ ಚುಕ್ಕಾಗಳೇ ಇಲ್ಲದ ನೌಕೆಯನ್ನು ನಡೆಸಿದಂತಾಗುತ್ತದೆ. ಜೀವನವು ಸಾರ್ಥಕ ವಾಗಬೇಕಾದರೆ, ನಮ್ಮ ದುಡಿಮೆಗೆ ಫಲವು ಸಿಗಬೇಕಾದರೆ ಒಂದು ನುಯಮವು ಇರಬೇಕು. ಕೆನರಿನಲ್ಲಿದ್ದರೂ ಕಮಲದ ಹಾ ಸೂರ್ಯನ ಕಿರಣಕ್ಕೆ ಅರಳುವಂತೆ ಕೆಟ್ಟಿ ಗುಣಗಳನ್ನು ಅಂಟಿಸಿ ಕೊಳ್ಳಬೇಕು. ಗಾಳಿ ಬಂದಡೆ ತಿರುವಾಗ ಹೇಡಿತನ ಬೇಡ ಹೆಣ್ಣಿನ ಬೇಡ, ಪೌರುಷದಿಂದ ಸರಿದಾರಿಯಲ್ಲಿ ಸಾಗಬೇಕು. ಒಂದು ಬಾಣಕ್ಕೆ ಒಂದೇ ಗುರಿ, ಒಂದು ದೇಹದಲ್ಲಿ ಒಂದೇ ಆಶ್ರೂಪಿರುವಂತೆ ಜೀವನದಲ್ಲಿ ಅವುಕಾಶವು ಒಂದೇ ಸಾರಿ ಸಿಗುತ್ತದೆ. ಅದಕ್ಕೆ ಒಂದೇ ಗುರಿಗಾಗಿ ಹೊರಾಡಬೇಕು. ಪರಹಿತಕ್ಕಾಗಿ ಬಾಳಬೇಕು. ನರನಲ್ಲಿ ನಾರಾಯಣನನ್ನು ಕಾಣಬೇಕು. ಸ್ವಾತ್ಮವನ್ನು ಮರೆತು ಪರಹಿತಕ್ಕಾಗಿ ದುಡಿಯಬೇಕು ಎಂದು ಕವಿ ತಿಳಿಸಿದ್ದಾರೆ.

**ಮೂಡಲ್ ಕುಣಿಗಲ್ ಕೆರೆ**

**ಪದ್ಯ-06**

**ಜನಪದಗಿತೆ**

1. ಕುಣಿಗಲ್ ಕೆರೆಯ ಜೀವನಸಂಕುಲಕ್ಕೆ ಆಸ್ತಿಯವಾಗಿರುವುದನ್ನು ಗೀತೆಯಲ್ಲಿ ಯಾವ ರಿತಿ ವರ್ಣಿಸಲಾಗಿದೆ.

ಕೆರೆಯಲ್ಲಿ, ಹಾರಕ್ಕೂಂದು ಹಾರುಕೊಲು, ಹಾರುವುದಕ್ಕೆ, ಹಾಯಿಸುವುದಕ್ಕೆ, ದೋಣಿ ನಡೆಸಲು ಬಳಸುವ ಕೊಲು (ಹಾಯಿಕೊಲು) ಅದನ್ನು ನೂಕಲು ನೂಕುವುದಕ್ಕೆ ಇನ್ನೊಂದು ಕೊಲು ಮತ್ತು ಬಾಳೆಹಣ್ಣಿನ ಗಾತ್ರದ ಮೀನುಗಳು ಬೊಬ್ಬಿ ಹಾಕುತ್ತಿವೆ ಅಂದರೆ ಸಂತೋಷಕ್ಕೆ ಕೂಗಿಕೊಳ್ಳುತ್ತಿವೆಯಂತೆ ಇದಲ್ಲದೆ ಪ್ರಾಣಿ ಪಕ್ಷಿಗಳು ಸಂತೋಷದಿಂದ ನಗುತ್ತಿವೆಯಂತೆ ಕಾರಣ ಕೆರೆ ತುಂಬಿ ತುಳುಕುತ್ತಿವೆ. ಗುಬ್ಬಿಗಳು, ಸಾರಂಗಗಳು ಸಂತೋಷದಿಂದ ನಗುತ್ತಿವೆ ಎಂದು ಹೋಲಿಸಿದ್ದಾರೆ. ಹಾಗೇಯ ಕುಣಿಗಲ್ ಕೆರೆಯ ಅಂದವನ್ನು, ನೋಡಲು ಶಿವನೆ ಬಂದು ಯೋಗಿಯಂತಾಗಿದ್ದಾನೆ ಅಂದರೆ ಅದರ ಸೌಭಗ್ಯ ಎಷ್ಟಿರಬಹುದು ಅಲ್ಲದೇ ಕಪ್ಪಿರುವ ಹಕ್ಕಿಗಳು ಬಾಯಿನ್ನು ಬಿಟ್ಟು ನೋಡುತ್ತಿವೆ, ಕೊನೆಯದಾಗಿ ಕುಣಿಗಲ್ ಕೆರೆ ಜೀವನ ಸಂಕುಲಕ್ಕೆ ಈ ಮೇಲಿನ ಸಾಲೀನಿಂದ ಆಶ್ರಯವಾಗುತ್ತದೆ ಎಂದು ವಿವರಿಸಲಾಗಿದೆ.

2. ಮೂಡಲ್ ಕುಣಿಗಲ್ ಕೆರೆ ಗೀತೆಯ ಭಾವಾರ್ಥವನ್ನು ಬರೆಯಿರಿ?

ಮೂಡಲ ದಿಕ್ಕಿನಲ್ಲಿರುವ ಕುಣಿಗಲ್ ಕೆರೆ ನೋಡುವವರಿಗೆ ಒಂದು ವೈಭೋಗ ಅದೃಷ್ಟ ಮಾಡಿರುವ ನಾ ಕುಣಿಗಲ್ ಕೆರೆಗೆ ಜಂದಿರನು ಮೂಡಿಬರುತ್ತಾನೆ, ಎಷ್ಟು ಸೌಂದರ್ಯದಿಂದ ಕೂಡಿರುತ್ತದೆ ಎಂದರೆ ಅಭ್ಯಾಸ ಎಂದು ಆಶ್ಚರ್ಯವಾಗಿ ವರ್ಣನೆ ಮಾಡಲು ಅಸಾಧ್ಯ ಎಂದು ವರ್ಣಿಸಿದ್ದಾರೆ. ಕುಣಿಗಲ್ ಕೆರೆ ಸೌಭಗ್ಯ ಸೌಂದರ್ಯವನ್ನು ಬಾಳೆಹಣ್ಣಿಗೆ ಹೋಲಿಸಲಾಗಿದೆ. ಹೇಗೆ ಬಾಳೆಹಣ್ಣಿ ಬಾಗಿದ ಹಾಗೆ ಕೆರೆಯು ಸಹ ಬಾಗಿರುವ ರೀತಿ ಕಾಣಿಸುತ್ತದೆ. ಮತ್ತು ಸಂಬಂಧದಲ್ಲಿ ಭಾವ ಎಂದರೆ ಹೆಣ್ಣುಮಗಳಿಗೆ ಎಲ್ಲಿಲ್ಲದ ಅಕ್ಕರೆ. ಆಗಿನ ಕಾಲದಲ್ಲಿ ಮದುವೆ ಆಗುವ ಹುಡುಗ ಅಥವಾ ಮಾವನ ಮಗನನ್ನು ತುಂಬಾ ಅಕ್ಕರೆಯಿಂದ ಕಾಣುವಂತ ಸಂಬಂಧ, ಅದಲ್ಲದೇ ಅವನು ತಂದುಕೊಟ್ಟಿಂತಹ ಸೀರೆಯ ಬಣ್ಣವು ಎಷ್ಟು ಚನ್ನಾಗಿದೆಯೋ ಅಷ್ಟೇ ಕೆರೆಯು ತುಂಬಾ ಸುಂದರವಾಗಿದೆ. ಕೆರೆಯಲ್ಲಿ, ಹಾರಕ್ಕೂಂದು ಹಾರುಕೊಲು, ಹಾರುವುದಕ್ಕೆ, ಹಾಯಿಸುವುದಕ್ಕೆ, ದೋಣಿ ನಡೆಸಲು ಬಳಸುವ ಕೊಲು (ಹಾಯಿಕೊಲು) ಅದನ್ನು ನೂಕಲು ನೂಕುವುದಕ್ಕೆ ಇನ್ನೊಂದು ಕೊಲು ಮತ್ತು ಬಾಳೆಹಣ್ಣಿನ ಗಾತ್ರದ ಮೀನುಗಳು ಬೊಬ್ಬಿ ಹಾಕುತ್ತಿವೆ ಅಂದರೆ ಸಂತೋಷಕ್ಕೆ ಕೂಗಿಕೊಳ್ಳುತ್ತಿವೆಯಂತೆ ಇದು ಕುಣಿಗಲ್ ಕೆರೆ ಗೀತೆಯ ಭಾವಾರ್ಥವಾಗಿದೆ.

1. ಬಸವಣ್ಣನವರು ಜನರ ಮೌಡ್ಯತೆಯನ್ನು ಯಾವ ರೀತಿ ಖಂಡಿಸಿದ್ದಾರೆ?

ತಮ್ಮ ವಚನದಲ್ಲಿ ಜನರ ಸ್ಥಾವರವನ್ನು ವಿವರಿಸುತ್ತಾ, ಜನರು ನೀರನ್ನು ಕಂಡಲ್ಲಿ ಮುಳುಗುತ್ತಾರೆ, ಮರವನ್ನು ಕಂಡಾಗ ಸುತ್ತುತ್ತಾರೆ, ಹೀಗೆ ಬತ್ತುವ ಜಲವನ್ನು ಒಣಿಗಿರ ಮರವನ್ನು ಮೆಚ್ಚಿದವರು ಶೂಡಲಸಂಗಮವನ್ನು ಅರಿಯಲು ಸಾಧ್ಯವಿಲ್ಲವೆಂದು ಹೇಳುತ್ತಾರೆ.ಹೀಗೆ ಆ ಕಾಲದಲ್ಲಿದ್ದ ಮೂರಧನಂಬಿಕೆಯನ್ನು ಖಂಡಿಸುತ್ತಾರೆ ಜನರು ಅರ್ಥವಿಲ್ಲದ ಆಚರಣೆಯನ್ನು ದೂರವಿಟ್ಟು ಮಾತಿಗೂ ಹಾಗೂ ಆಚರಣೆಗೂ ಹೊಂದಿಕೆ ಇರುವ ಜೀವನವನ್ನು ನಡೆಸಬೇಕೆಂದು ತಿಳಿಸುತ್ತಾರೆ.

2. ಬಾಹ್ಯ ಹಾಗೂ ಆಂತರಿಕ ನಡುವಳಿಕೆಗಳಲ್ಲಿ ಸಾಮ್ಯತೆ ಇರಬೇಕೆಂದು ಸಿದ್ಧರಾಮನು ತನ್ನ ವಚನದಲ್ಲಿ ಹೀಗೆ ಪ್ರತಿಪಾದಿಸಿದ್ದಾನೆ?

ಸೊನ್ನಲಿಗೆಯ ಸಿದ್ಧರಾಮ ತನ್ನ ವಚನದಲ್ಲಿ ಧರಿಸಿದಂತೆ ವೇಷಕ್ಕೆ ತಕ್ಷ ಆಚರಣೆ ಇಲ್ಲದ ಮೇಲೆ ವೇಷ ಧರಿಸಿ ಫಲವಿಲ್ಲ. ತನ್ನ ತಾನು ಅರ್ಥ ಮಾಡಿಕೊಂಡು ಬ್ರಹ್ಮನಾಗದ ಮೇಲೆ ವೇದಾಂತವನ್ನು ಓದಿ ಫಲವಿಲ್ಲ ಮುಣ್ಣ ಶಿಂಥಗಳು ಬರದ ಮೇಲೆ ನಾನಾ ಕೆರಗಳನ್ನು ತೋಡಿ ಫಲವಿಲ್ಲ ಎಂದು ತಿಳಿಸುತ್ತಾರೆ. ಹೀಗೆ ವಚನಕಾರರು ಅರ್ಥವಿಲ್ಲದ ಆಚರಣೆಗಳನ್ನು ದೂರವಿಟ್ಟು ಪ್ರಮಾಣಿಕವಾಗಿರಬೇಕು. ಎಂದು ತಿಳಿಸುತ್ತಾರೆ.

3. ಅಕ್ಷಮಹಾದೇವ ತನ್ನ ಬದುಕು ಫಲದಾಯಕವಾಗುವುದನ್ನು ಯಾವ ನಿದರ್ಶನಗಳೊಂದಿಗೆ ಸಮರ್ಪಿಸುತ್ತಾಳೆ? ನೆರಳಿಲ್ಲದ ಮೇಲೆ ಮರವಿದ್ದ ಪ್ರಯೋಜನವಿಲ್ಲ, ದಯವಿಲ್ಲದ ಮೇಲೆ ಅಂತಹ ವೃಕ್ಷಿಯ ಬಳಿ ಅಪಾರವಾದ ಧನವಿದ್ದ ಫಲವಿಲ್ಲ. ಹಯನು ಎಂದರೆ ಹಾಲು ಮತ್ತು ಹಾಲಿಗೆ ಸಂಬಂಧಿಸಿದ ಪದಾರ್ಥಗಳಿಲ್ಲದ ಮೇಲೆ ಮನೆಯಲ್ಲಿ ಹಸುವಿದ್ದ ಫಲವಿಲ್ಲ. ಒಳ್ಳೆಯ ಗುಣವಿಲ್ಲದ ಮೇಲೆ ಸುಂದರವಾದ ರೂಪವಿದ್ದ ಫಲವಿಲ್ಲ. ಬಾನ ಎಂದರೆ ಅನ್ನವಿಲ್ಲದ ಮೇಲೆ ಅಗಲು ಎಂದರೆ ಉಣಿ ಬಟ್ಟಲು ಇದ್ದ ಫಲವಿಲ್ಲ. ಹಾಗೆಯೇ ಜೆನ್ನ ಮಲ್ಲಕಾಜುನ ದೇವರ ಜ್ಞಾನವಿಲ್ಲದ ಮೇಲೆ ತಾನಿದ್ದೂ ಫಲವಿಲ್ಲ. ಎಂದು ತಿಳಿಸುತ್ತಾರೆ..

1. ಅಜುಂನ ಮತ್ತು ಉತ್ತರ ಇವರ ಸಂಭಾಷಣೆಯ ಸ್ವಾರಷ್ಟ್ಯವನ್ನು ಬರೆಯಿರಿ.

ಕೌರವರು ವಿರಾಟರಾಜನ ಗೋಪುಗಳನ್ನು ಅಪಹರಿಸುತ್ತಾರೆ. ಪಾಂಡವರನ್ನು ಹುದುಕುವ ಉದ್ದೇಶ ಅವರದಾಗಿರುತ್ತದೆ. ಉತ್ತರ ಕುಮಾರನ ಸಾರಧಿಯಾಗಿ ಅಜುಂನನು ಬೃಹನ್ನಳಿಯ ವೇಷದಲ್ಲಿ ರಣರಂಗಕ್ಕೆ ಬಂದಾಗ ಕೌರವರ ಭಯಂಕರ ಸೈನ್ಯವನ್ನು ಕಂಡು, ಶಿವನಿಂದ ಮಾತ್ರ ಈ ಸೇನೆಯನ್ನು ಗೆಲ್ಲುವುದಕ್ಕೆ ಸಾಧ್ಯ ತನ್ನಿಂದಾಗಿದೆ, ಎಂದು ಉತ್ತರನು ರಥದ ಹಿಂಬದಿಯಿಂದ ಧುಮುಕಿ, ಬೆನ್ನು ತಿರುಗಿಸಿ ಬಿಟ್ಟಮಂಡೆಯಲ್ಲಿ ಓಡಲು ತೊಡಗುತ್ತಾನೆ. ಆಗ ಅಜುಂನ ಅವನನ್ನು ತಡೆದು ಅರಮನೆಯಲ್ಲಿ ಹಂಗೆಳಿಯರ ಮುಂದೆ ಜಂಭ ಕೊಚ್ಚಿದ ಪ್ರಸಂಗವನ್ನು ನೆನೆಟಿಸುತ್ತಾನೆ. ಆದರೆ ಉತ್ತರ ಕುಮಾರನು ತನಗೆ ತನ್ನ ಅರಮನೆಯ ಸೌಖ್ಯವೇ ಸಾಕು ಎಂದು ಉತ್ತರಿಸುತ್ತಾನೆ. ಇಂದ್ರಪದವಿಯು ತನಗೆ ಬೇಡ, ಅಪ್ಸರೆಯರು ಬೇಡ, ನನಗೆ ನಮ್ಮ ಅರಮನೆಯ ಸೀಯರೇ ಸಾಕು, ನನ್ನ ಜೀವ ಉಳಿದರೆ ಅಪ್ಪೇ ಸಾಕೆಂದು ಓಡತೊಡಗಿದನು. ಆಗ ಅಜುಂನನು ಉತ್ತರನಿಗೆ ಅಂಜುಬಿರುಕ ನಾಡನರಿಯ ಹಾಗೆ ಓಡುವುದು ಸರಿಯಲ್ಲ ‘ಕಾದು ನಡೆ’ ಎಂದನು.

2. ಅಜುಂನ ಮತ್ತು ಉತ್ತರ ಇವರ ಗುಣ ಸ್ವಭಾವದಲ್ಲಿಯ ವೃತ್ತಾಸಗಳನ್ನು ಬರೆಯಿರಿ.

ಅಜುಂನನು ಧೈಯರ್, ಪರಾಕ್ರಮ, ವೀರತನದ ಸಂಕೇತವಾದರೆ ಉತ್ತರನು ಹೇಡಿತನ ಜಂಭದ ಪ್ರತಿಕವಾಗಿದ್ದಾನೆ. ಸಗೆಪಾಟಲಿಗೆ ಗುರಿಯಾಗುವ ಉತ್ತರನಂತಹ ಬದುಕು ಬೇಡ ಅಜುಂನನ ಹಾಗೆ ಧೀಮಂತರಾಗಬೇಕು ಎಂಬ ಸಂದೇಶವೂ ಇವರ ಗುಣಸ್ಥಭಾವಗಳಲ್ಲಿಡಿಗೆ. ಅರಮನೆಯಲ್ಲಿ ಹಂಗೆಳಿಯರ ಮುಂದೆ ಜಂಭ ಕೊಚ್ಚಿಕೊಂಡ ಉತ್ತರ ಕುಮಾರ ಕೌರವ ಸೈನ್ಯವನ್ನು ನೋಡಿ ಭಯದಿಂದ ಬಿಟ್ಟಮಂಡೆಯಲ್ಲಿ ಓಡುತ್ತಾನೆ. ಇವನನ್ನು ನೋಡಿ ಎಲ್ಲರೂ ನಗುತ್ತಾರೆ. ನನಗೆ ಇಂದ್ರಪದವಿಯು ಬೇಡ, ಅಪ್ಸರೆಯರು ಬೇಡ, ನನ್ನ ಅರಮನೆಯ ಸೀಯರೇ ಸಾಕು, ನನ್ನ ಜೀವ ಉಳಿದರೆ ಅಪ್ಪೇ ಸಾಕೆಂದು ಓಡತೊಡಗಿದನು ಅವನ ಈ ನಡುವಳಿಕೆ ಎಲ್ಲರಿಗೂ ನಗುವನ್ನು ತರಿಸುತ್ತದೆ. ಆದರೆ ಅಜುಂನ ಶೌರ್ಯದ ಪ್ರತೀಕವಾಗಿದ್ದಾನೆ. ತನ್ನ ಪರಾಕ್ರಮದಿಂದ ಕೌರವರ ಸೇನೆಯೋಡನೆ ಹೋರಾಡಿ, ವಿಕ್ರಮವನ್ನು ಪಡೆದು, ವಿಜಯಶಾಲಿಯಾದು ಅವನ ಭುಜಭಲ ಪರಾಕ್ರಮಕ್ಕೆ ಕನ್ನಡಿಯಾಗಿದೆ. ಇದಕ್ಕಾಗಿಯೇ ಎಲ್ಲರೂ ಬಯಸುವುದು ಅಜುಂನನಂತಹ ಮಗನನ್ನು ಉತ್ತರಕುಮಾರನಂತಹವನ್ನಲ್ಲ.